

Prime Minister Shri Narendra Modi and Prime Minister of Australia H.E. Mr. Scott Morrison hold 2nd India Australia Virtual Summit

March 21, 2022

2ನೇ ಭಾರತ ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾನ್ಯ ಸ್ಕಾಟ್ ಮಾರಿಸನ್

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾನ್ಯ ಸ್ಕಾಟ್ ಮಾರಿಸನ್ ಅವರಿಂದ 2ನೇ ಭಾರತ- ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಿದರು, ಈ ವೇಳೆಗೆ, ಅವರು ಎರಡೂ ದೇಶಗಳ ನಡುವಿನ ಬಹುಮುಖಿ ಬಾಂಧವ್ಯದ ಪರಾಮರ್ಶೆ ನಡೆಸಿ, ಪ್ರಾದೇಶಿಕ ಮತ್ತು ಜಾಗತಿಕ ಬೆಳೆವಣಿಗೆಗಳ ಬಗ್ಗೆ ವೆಚಾರ ವಿನಿಮಯ ಮಾಡಿಕೊಂಡರು.

ಮೊದಲಿಗೆ ಪ್ರಧಾನಮಂತ್ರಿ ಮೋದಿ ಅವರು ನಿಯೂ ಸೌತ್ ವೇಲ್ಸ್ ಮತ್ತು ಕ್ವೀನ್ಸ್ ಲ್ಯಾಂಡ್ ನಲ್ಲಿ ಭೀಕರ ಪ್ರವಾಹದಿಂದ ಉಂಟಾದ ಹಾನಿ ಮತ್ತು ಜೀವ ಹಾನಿಗೆ ತಮ್ಮ ಸಂತಾಪ ವ್ಯಕ್ತಪಡಿಸಿದರು.

ಇಬ್ಬರೂ ನಾಯಕರು 2020ರ ಜೂನ್ ನಲ್ಲಿ ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಸ್ಥಾಪಿಸಲಾದ ಸಮಗ್ರ ವ್ಯೂಹಾತ್ಮಕ ಸಹಭಾಗಿತ್ವದ ಅಡಿಯಲ್ಲಿ ಸಾಧಿಸಲಾಗಿರುವ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಮೋದಿ ಅವರು, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಶಿಕ್ಷಣ ಮತ್ತು ನಾವೀನ್ಯತೆ, ವೆಬ್‌ಇನಾ ಮತ್ತು ತಂತ್ರಜ್ಞಾನ, ನೌಕಾಯುಕ್ತ ಖನಿಜಗಳು, ಜಲ ನಿರ್ವಹಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ತಂತ್ರಜ್ಞಾನ, ಕೋವಿಡ್ - 19ಕ್ಕೆ ಸಂಬಂಧಿಸಿದ ಸಂಶೋಧನೆ ಇತ್ಯಾದಿ ವಿವಿಧ ಕ್ಷೇತ್ರಗಳನ್ನು ಒಳಗೊಂಡ ಬಾಂಧವ್ಯ ವರ್ಧನೆಯ ವ್ಯಾಪ್ತಿಯ ಬಗ್ಗೆ ಪ್ರಧಾನಿ ಮೋದಿ ಅವರು ತೃಪ್ತಿ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಮೋದಿ ಅವರು 29 ಭಾರತದ ಪ್ರಾಚೀನ ಕಲಾಕೃತಿಗಳನ್ನು ಹಿಂತಿರುಗಿಸಿದುದಕ್ಕಾಗಿ ಮಾನ್ಯ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದರು. ಈ ಕಲಾಕೃತಿಗಳಲ್ಲಿ ದೇಶದ ವಿವಿಧ ಭಾಗಗಳ ಶಿಲ್ಪಗಳು, ಚಿತ್ರಗಳು ಮತ್ತು ಛಾಯಾಚಿತ್ರಗಳು ಸೇರಿದ್ದು, ಇದರಲ್ಲಿ ಕೆಲವು 9 ಮತ್ತು 10ನೇ ಶತಮಾನದ್ದಾಗಿವೆ. ಈ ಕಲಾಕೃತಿಗಳಲ್ಲಿ 12ನೇ ಶತಮಾನದ ಚೋಳರ ಕಾಲದ ಕಂಚಿನ ಪ್ರತಿಮೆಗಳು, 11-12ನೇ ಶತಮಾನದ ರಾಜಾಸ್ಥಾನದ ಜೈನ ಶಿಲ್ಪಗಳು, ಗುಜರಾತ್ ನ 12-13ನೇ ಶತಮಾನದ ಬಳಪದ ಕಲ್ಲಿನ ದೇವಿ ಮಹಿಷಾಸುರಮರ್ದಿನಿ, 18-19ನೇ ಶತಮಾನದ ಚಿತ್ರಗಳು ಮತ್ತು ಆರಂಭಿಕ ಕಾಲದ ಜಿಲ್ಲಾಟನ್ ಬೆಳ್ಳಿಯ ಛಾಯಾಚಿತ್ರಗಳೂ ಸೇರಿವೆ.

ಕೋವಿಡ್ -19 ಸಾಂಕ್ರಮಿಕದ ಸಮಯದಲ್ಲಿ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಸಮುದಾಯದ ಕಾಳಜಿ ವಹಿಸಿದ ಪ್ರಧಾನಮಂತ್ರಿ ಮೋದಿ ಅವರು ಪ್ರಧಾನಮಂತ್ರಿ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದರು.

ಮುಕ್ತ, ಅಂತರ್ಗತ ಮತ್ತು ಸಮೃದ್ಧ ಭಾರತ-ಪೆಸಿಫಿಕ್ ಆನ್‌ನು ಒಳಗೊಂಡ ಹಂಚಿಕೆಯ ಮೂಲಕ ಮತ್ತು ಸಮಾನ ಹಿತಾಸಕ್ತಿಗಳ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಎರಡು ದೇಶಗಳ ನಡುವೆ ಹೆಚ್ಚುತ್ತಿರುವ ವ್ಯೂಹಾತ್ಮಕ ಸಮಾನ ಲಕ್ಷಣವನ್ನು ಇಬ್ಬರೂ ನಾಯಕರು ಶಲಾಘಿಸಿದರು. ಈ ಸಂದರ್ಭದಲ್ಲಿ ಆಳವಾದ ಸಮಗ್ರ ವ್ಯೂಹಾತ್ಮಕ ಸಹಯೋಗದ ವಿವಿಧ ಅಂಶಗಳನ್ನು ಒಳಗೊಂಡ ಜಂಟಿ ಹೇಳಿಕೆಯನ್ನು ನೀಡಲಾಯಿತು. ಸಮಗ್ರ ವ್ಯೂಹಾತ್ಮಕ ಸಹಭಾಗಿತ್ವದ ಅಡಿಯಲ್ಲಿ

ಪೊರಧಾನ ಮಂತ್ರಿಗಳ ನಡುವೆ ವಾರ್ಷಿಕ ಶೃಂಗಸಭೆಗಳನ್ನು ನಡೆಸಲು ಏರಡೂ ಕಡೆಯವರು ಸಮ್‌ಮತಿಸಿ,
ದ್ವಿಪಕ್ಷೀಯ ಸಂಬಂಧಕ್ಕೆ ವಶೀಷ ಆಯಾಮವನ್ನೂ ಆ ಮೂಲಕ ಸೇರಿಸಿದರು .

ನವದೆಹಲಿ

ಮಾರ್ಚ್ 21, 2022

DISCLAIMER: This is an approximate translation. The original is available in English on MEA's website and may be referred to as the official press release.